



## ಕರ್ನಾಟಕ ವಿಧಾನ ಸಭೆ

ಹದಿಮೂರನೇ ವಿಧಾನ ಸಭೆ

ಒಂಬತ್ತನೇ ಅಧಿವೇಶನ

(ಲಘು ಪ್ರಕಟಣೆ ಭಾಗ - 2)

(ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ)  
ಮಂಗಳವಾರ, 8ನೇ ಫೆಬ್ರವರಿ 2011

ಸಂಖ್ಯೆ:99

ಹದಿಮೂರನೇ ವಿಧಾನಸಭೆಯ ಒಂಬತ್ತನೇ ಅಧಿವೇಶನದ ಕಾರ್ಯಕಲಾಪಗಳನ್ನು ದಿನಾಂಕ:24.02.2011 ರಿಂದ 17.03.2011ರವರೆಗೆ ನಡೆಸಲು ನಿಗದಿಗೊಳಿಸಲಾಗಿದೆ. ಕರ್ನಾಟಕ ವಿಧಾನ ಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮಾವಳಿಗಳ 39ನೇ ನಿಯಮದ ಮೇರೆಗೆ, ಪ್ರಶ್ನೆಗಳಿಗೆ ಸಂಬಂಧಿಸಿದ ಸೂಚನಾ ಪತ್ರಗಳನ್ನು ಸದಸ್ಯರು ನೀಡಲು ನಿಗದಿ ಪಡಿಸುವ ಕನಿಷ್ಠ ಅವಧಿಯು 15 ಪೂರ್ಣ ದಿನಗಳಾಗಿರುತ್ತವೆ. ಹಾಗೆಯೇ ಸದಸ್ಯರ ಪ್ರಶ್ನೆಗಳಿಗೆ ಉತ್ತರಗಳನ್ನು ನೀಡಲು ಸರ್ಕಾರಕ್ಕೆ ನಿಯಮ 41ರ ಮೇರೆಗೆ ಕನಿಷ್ಠ 10 ದಿನಗಳ ಕಾಲಾವಕಾಶವಿರುತ್ತದೆ. ಆದರೆ ಲಭ್ಯವಿರುವ ಕಾಲಾವಧಿಯು ಕಡಿಮೆಯಿರುವುದರಿಂದ ದಿನಾಂಕ:25.02.2011 ರಿಂದ 17.03.2011ರ ವರೆಗಿನ ಉಪವೇಶನಗಳಿಗೆ ನಿಯಮ 39ರ ಮೇರೆಗೆ ಮಾನ್ಯ ಸದಸ್ಯರು ಪ್ರಶ್ನೆಗಳಿಗೆ ಸೂಚನಾ ಪತ್ರಗಳನ್ನು ನೀಡುವ ಅವಧಿಯನ್ನು ಕನಿಷ್ಠ 15 ಪೂರ್ಣ ದಿನಗಳಿಂದ 12 ಪೂರ್ಣ ದಿನಗಳಿಗೆ ಹಾಗೂ ನಿಯಮ 41ರ ಮೇರೆಗೆ ಸದಸ್ಯರ ಪ್ರಶ್ನೆಗಳಿಗೆ ಉತ್ತರ ನೀಡಲು ಇರುವ ಕಾಲಾವಕಾಶವನ್ನು 10 ದಿನಗಳಿಂದ 8 ದಿನಗಳಿಗೆ ಕಡಿಗೊಳಿಸತಕ್ಕದ್ದೆಂದು ಸನ್ಮಾನ್ಯ ಸಭಾಧ್ಯಕ್ಷರವರು ನಿರ್ದೇಶಿಸಿದ್ದಾರೆ.

ಈ ನಿರ್ದೇಶನಗಳು 2011ನೇ ಇಸವಿಯ ಹದಿಮೂರನೇ ವಿಧಾನಸಭೆಯ ಒಂಬತ್ತನೇ ಅಧಿವೇಶನದ ಪ್ರಶೋತ್ತರ ದಿನಾಂಕಗಳ ಅವಧಿಗೆ ಮಾತ್ರ ಅನ್ವಯಿಸತಕ್ಕದ್ದು.

ಎಸ್.ಬಿ. ಪಾಟೀಲ್,  
ಕಾರ್ಯದರ್ಶಿ,  
ಕರ್ನಾಟಕ ವಿಧಾನ ಸಭೆ.



## ಕರ್ನಾಟಕ ವಿಧಾನ ಸಭೆ

ಹದಿಮೂರನೇ ವಿಧಾನಸಭೆ

ಒಂಬತ್ತನೇ ಅಧಿವೇಶನ

(ಅಥವಾ ಪ್ರಕಟಣೆ ಭಾಗ - 2)

(ಸಾಂಸದಿಕ ಹಾಗೂ ಇತರೆ ವಿಷಯಗಳಿಗೆ ಸಂಬಂಧಿಸಿದ ಸಾಮಾನ್ಯ ಮಾಹಿತಿ)

ಮಂಗಳವಾರ 8ನೇ ಫೆಬ್ರವರಿ, 2011

ಸಂಖ್ಯೆ: 100

### ವಿಧಾನಸಭೆಯ ಉಪವೇಶನಗಳು

ಸದನದ ಕಾರ್ಯಕಲಾಪಕ್ಕೆ ಸಂಬಂಧಿಸಿದಂತೆ, ಉಪವೇಶನವು ಕಾಲಕಾಲಕ್ಕೆ ಸನ್ಮಾನ್ಯ ಸಭಾಧ್ಯಕ್ಷರು ನಿಗದಿಪಡಿಸಿದಂತಹ ದಿನಗಳಲ್ಲಿ ನಡೆಯುತ್ತದೆ. ಸನ್ಮಾನ್ಯ ಸಭಾಧ್ಯಕ್ಷರ ನಿರ್ದೇಶನದ ಮೇರೆಗೆ ಸದನದ ಉಪವೇಶನವು 11.00 ಘಂಟೆಗೆ ಪ್ರಾರಂಭವಾಗಿ, ಸಭಾಧ್ಯಕ್ಷರು ಗೊತ್ತುಪಡಿಸಿದ ದಿನವನ್ನು ಹೊರತುಪಡಿಸಿ, ಸಾಮಾನ್ಯವಾಗಿ ಸದನದ ಉಪವೇಶನವು ಪ್ರತಿದಿನ 5.00 ಘಂಟೆಗೆ ಮುಕ್ತಾಯಗೊಳ್ಳುತ್ತದೆ.

ಸದನದ ಉಪವೇಶನವನ್ನು ಯಾವ ಕಾಲದಲ್ಲಿ ಅನಿರೀಕ್ಷಿತ ಕಾಲದವರೆಗೆ ಅಥವಾ ಒಂದು ದಿನದ ಮಟ್ಟಿಗೆ ಅಥವಾ ಸದನದ ಉಪವೇಶನಕಾಲದಲ್ಲಿನ ಒಂದು ಘಂಟೆಯವರೆಗೆ ಅಥವಾ ಅದೇ ದಿನದ ಒಂದು ಭಾಗದವರೆಗೆ ಮುಂದೂಡುವುದನ್ನು ಸಭಾಧ್ಯಕ್ಷರು ನಿರ್ಧರಿಸಬೇಕು. ಆದರೆ, ಸಭಾಧ್ಯಕ್ಷರು ತಮಗೆ ಸೂಕ್ತವೆಂದು ಕಂಡುಬಂದ ಪಕ್ಷದಲ್ಲಿ ಸದನದ ಉಪವೇಶನವು ಯಾವ ದಿನಾಂಕ ಅಥವಾ ಕಾಲಕ್ಕಿಂತ ಮುಂಚಿತವಾಗಿ ಅಥವಾ ಸಭೆಯನ್ನು ಅನಿರೀಕ್ಷಿತ ಕಾಲದವರೆಗೆ ಮುಂದಕ್ಕೆ ಹಾಕಿದ ತರುವಾಯ ಯಾವ ಕಾಲದಲ್ಲಾಗಲಿ ಸದನದ ಉಪವೇಶನವನ್ನು ನಡೆಸಬಹುದು.

ಹದಿಮೂರನೇ ವಿಧಾನಸಭೆಯ ಒಂಬತ್ತನೇ ಅಧಿವೇಶನದ ಕಾರ್ಯಕಲಾಪಗಳನ್ನು ನಡೆಸಲು ಈ ಕೆಳಕಂಡ ದಿನಾಂಕಗಳಂದು ಗೊತ್ತುಪಡಿಸಲಾಗಿದೆ.

ದಿನಾಂಕ :24, 25, 28ನೇ ಫೆಬ್ರವರಿ 2011 ಹಾಗೂ 1, 3, 4, 7, 8, 9, 10, 11, 14, 15, 16 ಹಾಗೂ 17ನೇ ಮಾರ್ಚ್ 2011.

ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮಗಳ ಮೇರೆಗೆ ನಿಯಮಗಳಿಗನುಸಾರವಾಗಿ ನೀಡಬೇಕಾದ ಎಲ್ಲಾ ಸೂಚನಾ ಪತ್ರಗಳಿಗೆ ಸದಸ್ಯರು ಸಹಿ ಮಾಡಲೇಬೇಕು, ಸಹಿ ಮಾಡದೇ ಇದ್ದಲ್ಲಿ ತಿರಸ್ಕರಿಸಲಾಗುವುದು.

ಭಾನುವಾರ ಹಾಗೂ ಸಾರ್ವಜನಿಕ ರಜಾ ದಿನಗಳನ್ನು ಹೊರತುಪಡಿಸಿ ಸೂಚನಾ ಪತ್ರಗಳನ್ನು (ಪ್ರಶ್ನೆಗಳ ಸೂಚನಾ ಪತ್ರ, ಗಮನ ಸೆಳೆಯುವ ಸೂಚನಾ ಪತ್ರ, ನಿಯಮ 351ರ ಸೂಚನೆ ಮತ್ತು ಅಲ್ಪಕಾಲಾವಧಿ ಪ್ರಶ್ನೆಗಳ ಸೂಚನಾ ಪತ್ರ) ನೀಡಬಯಸುವ ಸದಸ್ಯರು ಅವುಗಳನ್ನು ವಿಧಾನಸೌಧದ ಮೊದಲನೇ ಮಹಡಿಯಲ್ಲಿರುವ ವಿಧಾನ ಸಭೆಯ ಸೂಚನಾ ಪತ್ರ ಶಾಖೆಯ (ಕೊಠಡಿ ಸಂಖ್ಯೆ 130) ಹೊರಗಡೆ ಇಟ್ಟಿರುವ ಮರದ ಪೆಟ್ಟಿಗೆಯಲ್ಲಿ ಹಾಕತಕ್ಕದ್ದು. ವಿಧಾನಸಭೆಯ ಸಚಿವಾಲಯದ ಗಣಕ ಕೇಂದ್ರ ವಿಭಾಗದವರು ಪ್ರತಿದಿನ 3.30 ಗಂಟೆಗೆ ಪೆಟ್ಟಿಗೆಯನ್ನು ತೆರೆಯುವರು ಹಾಗೂ ನಿಯಮಗಳಿಗನುಸಾರವಾಗಿ ಸೂಚನಾ ಪತ್ರಗಳ ಮೇಲೆ ಕ್ರಮಕೈಗೊಳ್ಳುವರು. 3.00 ಗಂಟೆಗೆ ಮುನ್ನ ಸ್ವೀಕರಿಸಲಾಗುವ ಗಮನ ಸೆಳೆಯುವ ಸೂಚನೆಗಳನ್ನು ಆ ದಿನಕ್ಕೆ ಸಂಬಂಧಿಸಿದ್ದೆಂದು ಪರಿಗಣಿಸಲಾಗುವುದು.

ಪ್ರಶ್ನೆಗಳು, ಅಲ್ಪಕಾಲಾವಧಿ ಪ್ರಶ್ನೆಗಳು, ಅರ್ಧಗಂಟೆ ಕಾಲಾವಧಿ ಚರ್ಚೆಯ ಸೂಚನೆಗಳು, ಗಮನ ಸೆಳೆಯುವ ಸೂಚನೆಗಳು ಹಾಗೂ ನಿಯಮ 351ರ ಸೂಚನೆಗಳ ಸೂಚನಾ ಪತ್ರಗಳನ್ನು ನೀಡಲು ಅನುಸರಿಸಬೇಕಾದ ಕಾರ್ಯವಿಧಾನ:-

**1. ಪ್ರಶ್ನೆಗಳು ( ಚುಕ್ಕೆ ಗುರುತಿನ ಹಾಗೂ ಚುಕ್ಕೆ ಗುರುತಿಲ್ಲದ ಪ್ರಶ್ನೆಗಳು, ನಿಯಮ 42, 45)**

ನಿಗದಿಗೊಳಿಸಿದ ಮಂತ್ರಿಗಳ ಇಲಾಖೆಗಳಿಗೆ ಗೊತ್ತುಪಡಿಸಿದ ದಿನಾಂಕದಂದು ಉತ್ತರಗಳನ್ನು ಪಡೆಯಲು ಉದ್ದೇಶಿಸಿರುವ ಸದಸ್ಯರೊಬ್ಬರು ದಿನ ಒಂದಕ್ಕೆ ಐದು ಪ್ರಶ್ನೆಗಳಿಗೆ ಸೂಚನೆಗಳನ್ನು ನೀಡಬಹುದು.

ಪ್ರಶ್ನೆಗಳು ಸ್ಪಷ್ಟವಾಗಿ ಹಾಗೂ ಸ್ಪಟವಾಗಿರಬೇಕು. ಪ್ರಶ್ನೆಯ ಸೂಚನೆಗಳನ್ನು ಸೂಚನಾಪತ್ರ ಶಾಖೆಯಲ್ಲಿ ದೊರೆಯಲಿರುವ ಗೊತ್ತುಪಡಿಸಿದ ನಮೂನೆಗಳಲ್ಲಿನ ಒಂದು ಭಾಗದಲ್ಲಿ ಮಾತ್ರ ಪ್ರಶ್ನೆಗಳನ್ನು ಬರೆಯಬೇಕು. ಪ್ರಶ್ನೆಗಳು ಬೆರಳಚ್ಚು ಅಥವಾ ಸ್ಪಷ್ಟವಾದ ಶಾಯಿ ಬರವಣಿಗೆಯಲ್ಲಿರಬೇಕು. ಪ್ರತಿ ಪ್ರಶ್ನೆಯ ಸೂಚನಾಪತ್ರಕ್ಕೆ ಪ್ರತ್ಯೇಕವಾಗಿ ಸದಸ್ಯರು ಸಹಿ ಮಾಡಿರಬೇಕು ಹಾಗೂ ಅದರ ಕೆಳಗಡೆ ಅವರ ಹೆಸರನ್ನು ದಪ್ಪ ಅಕ್ಷರಗಳಲ್ಲಿ ಬರೆಯುವುದು. ಉತ್ತರಿಸಬೇಕಾದ ವಿವಿಧ ವಿಷಯಗಳಿಗೆ ಸಂಬಂಧಿಸಿದ ವಿವರಗಳನ್ನು ಒಂದೇ ಪ್ರಶ್ನೆಯಲ್ಲಿ ಸೇರಿಸಕೂಡದು. ಪ್ರಶ್ನೆಗಳನ್ನು ಉತ್ತರಿಸಬೇಕಾದ ದಿನಾಂಕ, ಆದ್ಯತೆ ಅವುಗಳನ್ನು ಸೇರಿಸಬೇಕಾದ ಸಮೂಹ, ಇಲಾಖೆ, ಇತ್ಯಾದಿ ನಮೂನೆಯಲ್ಲಿರುವ ಎಲ್ಲಾ ಕಾಲಂಗಳನ್ನು ಭರ್ತಿ ಮಾಡಿರದ ಪ್ರಶ್ನೆಗಳನ್ನು ಹಾಗೂ ಇತರೆ ಸೂಚನೆಗಳನ್ನು ಸದಸ್ಯರಿಗೆ ಹಿಂದಿರುಗಿಸಬಹುದಾಗಿದೆ. ಮಾನ್ಯ ಸದಸ್ಯರಿಗೆ ಈ ಬಗ್ಗೆ ಹಲವಾರು ಬಾರಿ ತಿಳಿಸಿದ್ದಾಗ್ಯೂ ಬಹುತೇಕ ಸದಸ್ಯರು ಪ್ರಶ್ನೆಗಳನ್ನು ನೀಡುವಾಗ ವಿಷಯ, ಆದ್ಯತೆ, ಕ್ಷೇತ್ರ, ದಿನಾಂಕಗಳನ್ನು ಭರ್ತಿ ಮಾಡದೇ ನೀಡುತ್ತಿದ್ದು ಇಂತಹ ಅಪೂರ್ಣವಾಗಿರುವ ಪ್ರಶ್ನೆಗಳನ್ನು ತಿರಸ್ಕರಿಸಲಾಗುವುದು. ಪ್ರಶ್ನೆಗಳನ್ನು ಬಹಳ ಸಂಕ್ಷಿಪ್ತವಾಗಿ ನೀಡಬೇಕಾಗುತ್ತದೆ. ಹಲವಾರು ಸದಸ್ಯರು ಪ್ರಶ್ನೆಗಳ ಜೊತೆ ಉಪ ಪ್ರಶ್ನೆಗಳನ್ನೂ ಸಹ ನೀಡುತ್ತಿದ್ದು ಅಂತಹ ಪ್ರಶ್ನೆಗಳನ್ನು ಸಹ ತಿರಸ್ಕರಿಸಲಾಗುವುದು ಹಾಗೂ 150 ಪದಗಳನ್ನು ಮೀರಿದ ಪ್ರಶ್ನೆಗಳನ್ನು ತಿದ್ದಿ ಸರಿಪಡಿಸಲು ಅತೀವ ಅಡಚಣೆ ಉಂಟಾಗುತ್ತಿದೆ.

ಚುಕ್ಕೆ ಗುರುತಿನ ಪ್ರಶ್ನೆಯನ್ನು ಮಂಡಿಸಿದ ಮಾನ್ಯ ಸದಸ್ಯರು ಗೈರು ಹಾಜರಾಗುವ ಸಂದರ್ಭದಲ್ಲಿ ಅವರ ಹೆಸರಿನಲ್ಲಿರುವ ಪ್ರಶ್ನೆಯನ್ನು ಬೇರೊಬ್ಬ ಸದಸ್ಯರು ಕೇಳಲು ಪತ್ರ ಮುಖೇನ ಸಕಾರಣಗಳೊಂದಿಗೆ ಸನ್ಮಾನ್ಯ ಸಭಾಧ್ಯಕ್ಷರವರ ಅನುಮತಿಯನ್ನು ಕಡ್ಡಾಯವಾಗಿ ಪಡೆದಿರಬೇಕು.

ಮಾನ್ಯ ಸದಸ್ಯರುಗಳು ಪ್ರಶ್ನೆಗಳನ್ನು ನೀಡುವಾಗ ಲಘು ಪ್ರಕಟಣೆಯ ಅನುಬಂಧ-I ರಲ್ಲಿ ತಿಳಿಸಿದ ಷರತ್ತುಗಳಿಗೆ ಒಳಪಟ್ಟು ಪ್ರಶ್ನೆಗಳನ್ನು ನೀಡುವಂತೆ ಕೋರಲಾಗಿದೆ.

ಪ್ರಶ್ನೆಗಳಿಗೆ ಮೌಖಿಕ ಉತ್ತರವನ್ನು ಪಡೆಯುವ ಸಲುವಾಗಿ 15 ಸದಸ್ಯರುಗಳನ್ನು ಆಯ್ಕೆ ಮಾಡಲು ಹಾಗೂ ಅವರಲ್ಲಿಯೇ ಆದ್ಯತೆ ನಿರ್ಧರಿಸಲು ಬ್ಯಾಲೆಟ್ ನಡೆಸಲಾಗುವುದು. ಚುಕ್ಕೆ ಗುರುತಿನ ಮತ್ತು ಚುಕ್ಕೆ ಗುರುತಿಲ್ಲದ ಎರಡು ಪ್ರಶ್ನೆಗಳ ಪಟ್ಟಿಯಲ್ಲಿ ಸದಸ್ಯರ ಹೆಸರಿನಲ್ಲಿ ನೀಡಲಾದ ಪ್ರಶ್ನೆಗಳ ಒಟ್ಟು ಸಂಖ್ಯೆ ದಿನವೊಂದಕ್ಕೆ ಐದಕ್ಕೆ ಮಾತ್ರ ಸೀಮಿತಗೊಳಿಸಲಾಗಿದೆ.

ಸಚಿವರುಗಳನ್ನು ಮತ್ತು ಸರ್ಕಾರದ ಇಲಾಖೆಗಳನ್ನು ಆ, ಆ, ಇ, ಈ ಮತ್ತು ಉ ಎಂದು ಐದು ಸಮೂಹಗಳಾಗಿ ವಿಭಜಿಸಲಾಗಿದ್ದು, ಪ್ರಶ್ನೆಗಳಿಗೆ ಉತ್ತರ ನೀಡಲು ಸಚಿವರ ಆಯಾ ಸಮೂಹದ, ಅನುಕ್ರಮವಾಗಿ ಅಂದರೆ, ಸೋಮವಾರ, ಮಂಗಳವಾರ, ಬುಧವಾರ, ಗುರುವಾರ ಹಾಗೂ ಶುಕ್ರವಾರಗಳಂದು ನಿರ್ದಿಷ್ಟ ದಿನಗಳನ್ನು ಹಂಚಿಕೆ ಮಾಡಲಾಗಿದೆ.

ದಿನಾಂಕ:25.02.2011 ರಿಂದ 17.03.2011ರವರೆಗಿನ ಉಪವೇಶನಗಳಿಗೆ, ಸದನದಲ್ಲಿ ಪ್ರಶ್ನೆಗಳಿಗೆ ಉತ್ತರಿಸಬೇಕಾದ ದಿನಗಳು ಮತ್ತು ಮಂತ್ರಿಗಳು/ ಸರ್ಕಾರದ ಇಲಾಖೆಗಳ ಸಮೂಹಗಳನ್ನು ಈ ಕೆಳಗೆ ನಮೂದಿಸಲಾಗಿದೆ.

ಸಮೂಹ	ಇಲಾಖೆಗಳು	ಸಂಬಂಧಪಟ್ಟ ಮಂತ್ರಿಗಳು	ಪ್ರಶ್ನೆಗಳಿಗೆ ಉತ್ತರ ನೀಡುವ ದಿನಾಂಕ
1	2	3	4
ಅ-A ಸೋಮವಾರ	ಜಲಸಂಪನ್ಮೂಲ ಇಲಾಖೆಯಿಂದ ಭಾರೀ ಮತ್ತು ಮಧ್ಯಮ ನೀರಾವರಿ	ಜಲಸಂಪನ್ಮೂಲ ಸಚಿವರು	28ನೇ ಫೆಬ್ರವರಿ ಹಾಗೂ 7, 14ನೇ ಮಾರ್ಚ್ 2011
	ಕಂದಾಯ ಇಲಾಖೆಯಿಂದ ಮುಜರಾಯಿ, ಹಜ್ ಮತ್ತು ವಕ್ಫ್ ಹೊರತುಪಡಿಸಿ ಕಂದಾಯ	ಕಂದಾಯ ಸಚಿವರು	--"--
	ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಭಾರೀ ಮತ್ತು ಮಧ್ಯಮ ಕೈಗಾರಿಕೆ	ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರು	--"--
	1. ಜಲಸಂಪನ್ಮೂಲ ಇಲಾಖೆಯಿಂದ ಸಣ್ಣ ನೀರಾವರಿ 2. ಕನ್ನಡ ಮತ್ತು ಸಂಸ್ಕೃತಿ ಹಾಗೂ ವಾರ್ತಾ ಇಲಾಖೆಯಿಂದ ಕನ್ನಡ ಮತ್ತು ಸಂಸ್ಕೃತಿ ಹೆಚ್ಚುವರಿ ಹೊಣೆಗಾರಿಕೆ 3. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಜವಳಿ	ಸಣ್ಣ ನೀರಾವರಿ ಮತ್ತು ಕನ್ನಡ ಮತ್ತು ಸಂಸ್ಕೃತಿ ಹಾಗೂ ಜವಳಿ ಸಚಿವರು	--"--
	1. ಕಾರ್ಮಿಕ ಇಲಾಖೆ ಹೆಚ್ಚುವರಿ ಹೊಣೆಗಾರಿಕೆ 2. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ರೇಷ್ಮೆ	ಕಾರ್ಮಿಕ ಮತ್ತು ರೇಷ್ಮೆ ಸಚಿವರು	--"--
	1. ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಿಂದ ಅರಣ್ಯ ಹೆಚ್ಚುವರಿ ಹೊಣೆಗಾರಿಕೆ 2. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಸಣ್ಣ ಕೈಗಾರಿಕೆಗಳು	ಅರಣ್ಯ ಮತ್ತು ಸಣ್ಣ ಕೈಗಾರಿಕೆ ಸಚಿವರು	--"--
ಅ-B ಮಂಗಳವಾರ	1. ಸಂಪುಟ ವ್ಯವಹಾರಗಳ ಇಲಾಖೆ 2. ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ 3. ಅಬಕಾರಿ, ಸಣ್ಣ ಉಳಿತಾಯ ಮತ್ತು ಲಾಟರಿ ಹೊರತುಪಡಿಸಿ ಆರ್ಥಿಕ ಇಲಾಖೆ ಸಾಂಸ್ಥಿಕ ಹಣಕಾಸು ಒಳಗೊಂಡಂತೆ 4. ಒಳಾಡಳಿತ ಇಲಾಖೆಯಿಂದ ಗುಪ್ತ ದಳ 5. ನಗರಾಭಿವೃದ್ಧಿ ಇಲಾಖೆಯಿಂದ ಬೆಂಗಳೂರು ಜಲಮಂಡಲಿ, ನಗರಸಭೆ, ಟೌನ್ ಮುನ್ಸಿಪಾಲಿಟಿಸ್ ಮತ್ತು ಟೌನ್ ಪಂಚಾಯತ್ ಹೊರತುಪಡಿಸಿ ಬೆಂಗಳೂರು ನಗರಕ್ಕೆ ಸಂಬಂಧಿಸಿದ ಎಲ್ಲಾ ವಿಷಯಗಳು 6. ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ವಾರ್ತಾ 7. ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯಿಂದ ಗಣಿ ಮತ್ತು ಭೂವಿಜ್ಞಾನ 8. ಹಂಚಿಕೆಯಾಗದ ಖಾತೆಗಳು.	ಮುಖ್ಯಮಂತ್ರಿಗಳು	1, 8 ಹಾಗೂ 15ನೇ ಮಾರ್ಚ್ 2011

	<ol style="list-style-type: none"> <li>1. ಕನ್ನಡ ಮತ್ತು ಸಂಸ್ಕೃತಿ, ವಾರ್ತಾ ಮತ್ತು ಪ್ರವಾಸೋದ್ಯಮ ಇಲಾಖೆಯಿಂದ ಪ್ರವಾಸೋದ್ಯಮ</li> <li>2. ಮೂಲಭೂತ ಸೌಲಭ್ಯ ಅಭಿವೃದ್ಧಿ ಇಲಾಖೆ ಹೆಚ್ಚುವರಿ ಹೊಣೆಗಾರಿಕೆ</li> <li>3. ಯುವಜನ ಸೇವಾ ಇಲಾಖೆಯಿಂದ ಯುವಜನಸೇವೆ</li> </ol>	<p>ಪ್ರವಾಸೋದ್ಯಮ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ಧಿ ಹಾಗೂ ಯುವಜನಸೇವೆ ಸಚಿವರು</p>	<p>1, 8 ಹಾಗೂ 15ನೇ ಮಾರ್ಚ್ 2011</p>
	<ol style="list-style-type: none"> <li>1. ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು</li> <li>2. ಸಂಸದೀಯ ವ್ಯವಹಾರಗಳ ಮತ್ತು ಶಾಸನ ರಚನಾ ಇಲಾಖೆ</li> <li>3. ನಗರಾಭಿವೃದ್ಧಿ ಇಲಾಖೆಯಿಂದ ನಗರಸಭೆಗಳು, ಕೆ.ಯು.ಐ.ಡಿ.ಎಫ್.ಸಿ., ಕೆ.ಯು.ಡಬ್ಲ್ಯು.ಎಸ್.ಆಂಡ್ ಡಿ.ಬಿ ಹೆಚ್ಚುವರಿ ಹೊಣೆಗಾರಿಕೆ</li> <li>4. ನಗರಾಭಿವೃದ್ಧಿ ಇಲಾಖೆಯಿಂದ ಟೌನ್ ಮುನ್ಸಿಪಾಲಿಟಿ ಮತ್ತು ಸ್ಥಳೀಯ ಸಂಸ್ಥೆಗಳು (ಸಿಎಂಸಿಗಳು, ಟಿಎಂಸಿಗಳು ಮತ್ತು ಟಿಪಿಎಸ್‌ಗಳು) ಹಾಗೂ ಬೆಂಗಳೂರು ಜಲಮಂಡಳಿ</li> </ol>	<p>ನಗರಾಭಿವೃದ್ಧಿ, ಕಾನೂನು, ನ್ಯಾಯ ಮತ್ತು ಮಾನವ ಹಕ್ಕುಗಳು ಹಾಗೂ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ, ಪೌರಾಡಳಿತ ಮತ್ತು ಸ್ಥಳೀಯ ಸಂಸ್ಥೆಗಳು ಹಾಗೂ ಬೆಂಗಳೂರು ಜಲಮಂಡಳಿ ಸಚಿವರು</p>	<p>--''--</p>
	<ol style="list-style-type: none"> <li>1. ವಸತಿ ಇಲಾಖೆ ಹಾಗೂ ಕೊಳಚೆ ನಿರ್ಮೂಲನ ಮಂಡಳಿ ಹೊಂದಿಕೊಂಡಂತೆ</li> </ol>	<p>ವಸತಿ ಸಚಿವರು</p>	<p>--''--</p>
ಇ-C ಬುಧವಾರ	<ol style="list-style-type: none"> <li>1. ಶಿಕ್ಷಣ ಇಲಾಖೆಯಿಂದ ಉನ್ನತ ಶಿಕ್ಷಣ</li> <li>2. ಯೋಜನೆ ಇಲಾಖೆ</li> <li>3. ಸಾಂಖ್ಯಿಕ ಇಲಾಖೆ ಹೆಚ್ಚುವರಿ ಹೊಣೆಗಾರಿಕೆ</li> <li>4. ಕಂದಾಯ ಇಲಾಖೆಯಿಂದ ಮುಜರಾಯಿ</li> <li>5. ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಹೊರುತುಪಡಿಸಿ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ</li> </ol>	<p>ಉನ್ನತ ಶಿಕ್ಷಣ, ಯೋಜನೆ ಮತ್ತು ಸಾಂಖ್ಯಿಕ, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಮುಜರಾಯಿ ಸಚಿವರು</p>	<p>9 ಹಾಗೂ 16ನೇ ಮಾರ್ಚ್ 2011</p>
	<p>ಶಿಕ್ಷಣ ಇಲಾಖೆಯಿಂದ ಲೋಕ ಶಿಕ್ಷಣ ಮತ್ತು ಸಾರ್ವಜನಿಕ ಗ್ರಂಥಾಲಯ ಹೊರುತುಪಡಿಸಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ</p>	<p>ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು</p>	<p>--''--</p>
	<p>ಆರ್ಥಿಕ ಇಲಾಖೆಯಿಂದ ಅಬಕಾರಿ</p>	<p>ಅಬಕಾರಿ ಸಚಿವರು</p>	<p>--''--</p>
	<ol style="list-style-type: none"> <li>1. ಶಿಕ್ಷಣ ಇಲಾಖೆಯಿಂದ ಲೋಕ ಶಿಕ್ಷಣ ಮತ್ತು ಸಾರ್ವಜನಿಕ ಗ್ರಂಥಾಲಯ</li> <li>2. ಆರ್ಥಿಕ ಇಲಾಖೆಯಿಂದ ಸಣ್ಣ ಉಳಿತಾಯ ಮತ್ತು ಲಾಟರಿ ಹೆಚ್ಚುವರಿ ಹೊಣೆಗಾರಿಕೆ</li> <li>4. ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಿಂದ ಪಶುಸಂಗೋಪನೆ</li> </ol>	<p>ಲೋಕಶಿಕ್ಷಣ, ಸಾರ್ವಜನಿಕ ಗ್ರಂಥಾಲಯ, ಸಣ್ಣ ಉಳಿತಾಯ ಹಾಗೂ ಲಾಟರಿ ಮತ್ತು ಪಶುಸಂಗೋಪನೆ ಸಚಿವರು</p>	<p>--''--</p>
	<p>ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಗ್ರಾಮೀಣಾಭಿವೃದ್ಧಿ ಇಂಜಿನಿಯರಿಂಗ್ ಇಲಾಖೆ ಮತ್ತು ಗ್ರಾಮೀಣ ನೀರು ಸರಬರಾಜು ಹಾಗೂ ನೈರ್ಮಲ್ಯ ಸೇರಿದಂತೆ</p>	<p>ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಗ್ರಾಮೀಣ ನೀರು ಸರಬರಾಜು ಮತ್ತು ನೈರ್ಮಲ್ಯ ಸಚಿವರು</p>	<p>--''--</p>

ಈ-D ಗುರುವಾರ	1. ಕಂದಾಯ ಇಲಾಖೆಯಿಂದ ಹಜ್ ಮತ್ತು ವಕ್ಫ್ 2. ಸಮಾಜ ಕಲ್ಯಾಣ ಇಲಾಖೆಯಿಂದ ಅಲ್ಪ ಸಂಖ್ಯಾತರ ಕಲ್ಯಾಣ	ಹಜ್, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು	3, 10 ಹಾಗೂ 17ನೇ ಮಾರ್ಚ್ 2011
	ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವೈದ್ಯಕೀಯ ಶಿಕ್ಷಣ	ವೈದ್ಯಕೀಯ ಶಿಕ್ಷಣ ಸಚಿವರು	--"--
	ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ವೈದ್ಯಕೀಯ ಶಿಕ್ಷಣ ಹೊರತುಪಡಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ	ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು	--"--
	1. ಸಮಾಜ ಕಲ್ಯಾಣ ಇಲಾಖೆಯಿಂದ ಅಲ್ಪಸಂಖ್ಯಾತರ ಕಲ್ಯಾಣ ಹೊರತುಪಡಿಸಿ ಸಮಾಜ ಕಲ್ಯಾಣ ಹೆಚ್ಚುವರಿ ಹೊಣೆಗಾರಿಕೆ 2. ಒಳಾಡಳಿತ ಇಲಾಖೆಯಿಂದ ಬಂಧಿಖಾನೆ	ಸಮಾಜ ಕಲ್ಯಾಣ ಮತ್ತು ಬಂಧಿಖಾನೆ ಸಚಿವರು	--"--
	ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ	ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರು	--"--
	1. ಇಂಧನ ಇಲಾಖೆ ಹೆಚ್ಚುವರಿ ಹೊಣೆಗಾರಿಕೆ 2. ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ	ಇಂಧನ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಸಚಿವರು.	--"--
	1. ಒಳಾಡಳಿತ ಇಲಾಖೆಯಿಂದ ಗುಪ್ತದಳ ಹಾಗೂ ಬಂಧಿಖಾನೆ ಹೊರತುಪಡಿಸಿ ಒಳಾಡಳಿತ 2. ಸಾರಿಗೆ ಇಲಾಖೆ	ಗೃಹ ಮತ್ತು ಸಾರಿಗೆ ಸಚಿವರು	--"--
ಉ-E ಶುಕ್ರವಾರ	1. ಲೋಕೋಪಯೋಗಿ ಇಲಾಖೆಯಿಂದ ಬಂದರು ಮತ್ತು ಒಳನಾಡು ಜಲ ಸಾರಿಗೆ 2. ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆಯಿಂದ ಪರಿಸರ ಮತ್ತು ಜೀವಿಶಾಸ್ತ್ರ ಹೆಚ್ಚುವರಿ ಹೊಣೆಗಾರಿಕೆ 3. ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಿಂದ ಮೀನುಗಾರಿಕೆ 4. ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ ವಿಜ್ಞಾನ ಮತ್ತು ತಂತ್ರಜ್ಞಾನ	ಬಂದರು, ಒಳನಾಡು ಜಲ ಸಾರಿಗೆ ಹಾಗೂ ಪರಿಸರ ಮತ್ತು ಜೀವಿಶಾಸ್ತ್ರ ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಮೀನುಗಾರಿಕೆ ಸಚಿವರು	25ನೇ ಫೆಬ್ರವರಿ ಹಾಗೂ 4 ಮತ್ತು 11ನೇ ಮಾರ್ಚ್ 2011
	1. ಸಹಕಾರ ಇಲಾಖೆ ಹೆಚ್ಚುವರಿ ಹೊಣೆಗಾರಿಕೆ 2. ಸಹಕಾರ ಇಲಾಖೆಯಿಂದ ಕೃಷಿ ಮಾರುಕಟ್ಟೆ	ಸಹಕಾರ ಮತ್ತು ಕೃಷಿ ಮಾರುಕಟ್ಟೆ ಸಚಿವರು	--"--
	1. ವಾಣಿಜ್ಯ ಮತ್ತು ಕೈಗಾರಿಕಾ ಇಲಾಖೆಯಿಂದ ಸಕ್ಕರೆ 2. ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ತೋಟಗಾರಿಕೆ	ಸಕ್ಕರೆ ಮತ್ತು ತೋಟಗಾರಿಕೆ ಸಚಿವರು	--"--
	ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ಕೃಷಿ	ಕೃಷಿ ಸಚಿವರು	--"--
	ಲೋಕೋಪಯೋಗಿ ಇಲಾಖೆಯಿಂದ ಬಂದರು ಮತ್ತು ಒಳನಾಡು ಜಲಸಾರಿಗೆ ಹೊರತು ಪಡಿಸಿ ಲೋಕೋಪಯೋಗಿ	ಲೋಕೋಪಯೋಗಿ ಸಚಿವರು	--"--

ಹದಿಮೂರನೇ ವಿಧಾನಸಭೆಯ ಒಂಬತ್ತನೇ ಅಧಿವೇಶನದ ಪ್ರಶ್ನೆಗಳಿಗೆ ಸೂಚನಾ ಪತ್ರಗಳನ್ನು ಸ್ವೀಕರಿಸಲು ಹಾಗೂ ಪ್ರಶ್ನೆಗಳ ಸೂಚನಾ ಪತ್ರಗಳ ಬ್ಯಾಲೆಟ್ ನಡೆಸುವ ದಿನಾಂಕಗಳ ಕಾರ್ಯಕ್ರಮದ ಪಟ್ಟಿ:-

ಕ್ರಮ ಸಂಖ್ಯೆ	ಉಪವಿಭಾಗದ ದಿನಾಂಕ	ಸಮೂಹ	ಪ್ರಶ್ನೆಗಳ ಸೂಚನಾ ಪತ್ರಗಳನ್ನು ಸ್ವೀಕರಿಸಲು ಕೊನೆಯ ದಿನಾಂಕ	ಪ್ರಶ್ನೆಗಳ ಸೂಚನಾ ಪತ್ರಗಳ ಬ್ಯಾಲೆಟ್ ನಡೆಸುವ ದಿನಾಂಕ
1	24.02.2011 (ಗುರುವಾರ)	ಅಯವ್ಯಯ ಮಂಡನೆ		
2	25.02.2011 (ಶುಕ್ರವಾರ)	ಉ - E	11.02.2011	15.02.2011
3	28.02.2011 (ಸೋಮವಾರ)	ಅ - A	15.02.2011	18.02.2011
4	01.03.2011 (ಮಂಗಳವಾರ)	ಆ - B	15.02.2011	19.02.2011
5	03.03.2011 (ಗುರುವಾರ)	ಈ - D	18.02.2011	22.02.2011
6	04.03.2011 (ಶುಕ್ರವಾರ)	ಉ - E	19.02.2011	23.02.2011
7	07.03.2011 (ಸೋಮವಾರ)	ಅ - A	22.02.2011	25.02.2011
8	08.03.2011 (ಮಂಗಳವಾರ)	ಆ - B	23.02.2011	26.02.2011
9	09.03.2011 (ಬುಧವಾರ)	ಇ - C	24.02.2011	28.02.2011
10	10.03.2011 (ಗುರುವಾರ)	ಈ - D	25.02.2011	01.03.2011
11	11.03.2011 (ಶುಕ್ರವಾರ)	ಉ - E	25.02.2011	01.03.2011
12	14.03.2011 (ಸೋಮವಾರ)	ಅ - A	28.02.2011	04.03.2011
13	15.03.2011 (ಮಂಗಳವಾರ)	ಆ - B	01.03.2011	05.03.2011
14	16.03.2011 (ಬುಧವಾರ)	ಇ - C	03.03.2011	07.03.2011
15	17.03.2011 (ಗುರುವಾರ)	ಈ - D	04.03.2011	08.03.2011

ಸೂಚನೆ- ಪ್ರಶ್ನೆಗಳ ಬ್ಯಾಲೆಟ್‌ನ್ನು ನಿಗದಿಪಡಿಸಿದ ದಿನಾಂಕಗಳಂದು ಮಧ್ಯಾಹ್ನ 3.00 ಘಂಟೆಗೆ ವಿಧಾನಸಭೆಯ ಕಾರ್ಯದರ್ಶಿರವರ ಕೊಠಡಿ ಸಂಖ್ಯೆ 121, ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು ಇಲ್ಲಿ ಬ್ಯಾಲೆಟ್ ನಡೆಸಲಾಗುವುದು. ಬ್ಯಾಲೆಟ್ ನಡೆಸುವ ಸಮಯದಲ್ಲಿ ಇಚ್ಛಿಯುಳ್ಳ ಸದಸ್ಯರು ಹಾಗೂ ಪ್ರತಿಯೊಂದು ರಾಜಕೀಯ ಶಾಸಕಾಂಗ ಪಕ್ಷದ ಮಾನ್ಯ ಸದಸ್ಯರೊಬ್ಬರು ಕಡ್ಡಾಯವಾಗಿ ಹಾಜರಿರಬೇಕು.

## 2. ಅಲ್ಪಕಾಲಾವಧಿ ಪ್ರಶ್ನೆಗಳು

(ನಿಯಮ 58)

ಸಾರ್ವಜನಿಕ ಪ್ರಾಮುಖ್ಯತೆಗೆ ಸಂಬಂಧಿಸಿದ ಪ್ರಶ್ನೆಗಳು, ಮುಖ್ಯ ಹಾಗೂ ಜರೂರು ಸ್ವಭಾವವುಳ್ಳದ್ದಾಗಿದ್ದಲ್ಲಿ ಕನಿಷ್ಠ ಹತ್ತು ಪೂರ್ಣ ದಿನಗಳ ಕಾಲಾವಧಿಗಿಂತ ಕಡಿಮೆ ಇಲ್ಲದ ಅವಧಿಯ, ಅಲ್ಪಕಾಲಾವಧಿ ಸೂಚನಾಪತ್ರಗಳನ್ನು ನಿಗದಿಪಡಿಸಿದ ನಮೂನೆಯಲ್ಲಿ ನೀಡುವುದರ ಮೂಲಕ ಕೇಳಬಹುದು. ಅಲ್ಪ ಕಾಲಾವಧಿ ಪ್ರಶ್ನೆಯಾಗಿ ಕೇಳಲು ಇರತಕ್ಕ ಕಾರಣವೇನೆಂಬುದನ್ನು ಸ್ಪಷ್ಟವಾಗಿ ಸೂಚನೆಯಲ್ಲಿ ನಮೂದಿಸತಕ್ಕದು. ಪ್ರಶ್ನೆಗಳ ಸೂಚನೆಯಲ್ಲಿ ಕಾರಣಗಳನ್ನು ನಮೂದಿಸದಿದ್ದಲ್ಲಿ, ಪ್ರಶ್ನೆಗಳನ್ನು ಸದಸ್ಯರಿಗೆ ಹಿಂತಿರುಗಿಸಲಾಗುತ್ತದೆ.

## 3. ಅರ್ಧ ಘಂಟೆ ಕಾಲದ ಚರ್ಚೆ

(ನಿಯಮ 59)

ವಿಧಾನಸಭೆಯಲ್ಲಿ ಇತ್ತೀಚೆಗೆ ಕೇಳಿರುವ ಒಂದು ಪ್ರಶ್ನೆಯು ಸಾರ್ವಜನಿಕ ದೃಷ್ಟಿಯಿಂದ ಸಾಕಷ್ಟು ಪ್ರಾಮುಖ್ಯವಾಗಿದ್ದು, ಆ ಪ್ರಶ್ನೆಗೆ ವಿಧಾನಸಭೆಯಲ್ಲಿ ಉತ್ತರ ನೀಡಿರಲಿ ಅಥವಾ ಉತ್ತರವನ್ನು ಸಭೆಯ ಮುಂದೆ ಇಟ್ಟಿರಲಿ ಮತ್ತು ಆ ಪ್ರಶ್ನೆಗೆ ಕೊಟ್ಟಿರುವ ಉತ್ತರದಲ್ಲಿರತಕ್ಕ ಒಂದು ವಿಷಯವನ್ನು ವಿಷದಪಡಿಸುವುದು ಅಗತ್ಯವಿದ್ದು ಅವುಗಳನ್ನು ಗಣನೆಗೆ ತೆಗೆದುಕೊಳ್ಳದೆ ಆ ಪ್ರಶ್ನೆಯ ವಿಚಾರವನ್ನು ಸದಸ್ಯರು ಚರ್ಚೆಗೆ ತೆಗೆದುಕೊಳ್ಳಬಹುದು. ಅಧ್ಯಕ್ಷರು ವಾರದ ಎರಡು ದಿನಗಳಲ್ಲಿ ಅಂದರೆ ಮಂಗಳವಾರ ಹಾಗೂ ಗುರುವಾರಗಳಂದು ಅರ್ಧ ಘಂಟೆ ಕಾಲ ಚರ್ಚೆಗೆ ಅವಕಾಶ ಮಾಡಿಕೊಡುತ್ತಾರೆ ಅಥವಾ ಮೇಲೆ ತಿಳಿಸಲಾಗಿರುವ ದಿನಗಳ ಬದಲು ಅಧ್ಯಕ್ಷರು ಯಾವುದೇ ದಿನಾಂಕದಂದು ಅವಕಾಶ ಮಾಡಿಕೊಡಬಹುದು. ಆ ಸದಸ್ಯರು ಯಾವ ದಿನ ಆ ವಿಷಯವನ್ನು ಚರ್ಚೆಗೆ ತರಬೇಕೆಂದು ಇಚ್ಛಿಸುತ್ತಾರೆಯೋ ಆ ದಿನಕ್ಕೆ ಮೂರು ದಿನಗಳ ಮುಂಚಿತವಾಗಿ ಕಾರ್ಯದರ್ಶಿಯವರಿಗೆ ಬರಹ ಮೂಲಕ ಸೂಚನಾಪತ್ರವನ್ನು ಕೊಡಬೇಕು ಹಾಗೂ ತಾವು ಪ್ರಸ್ತಾಪಿಸಬೇಕೆಂದಿರುವ ಅಂಶಗಳನ್ನು ಸಂಕ್ಷಿಪ್ತವಾಗಿ ನಮೂದಿಸಬೇಕು. ಸೂಚನಾಪತ್ರಕ್ಕೆ ಸಂಬಂಧಪಟ್ಟಿರುವ ವಿಷಯಕ್ಕೆ ಚರ್ಚೆ ನಡೆಸಲು ಕಾರಣಗಳನ್ನು ಒಳಗೊಂಡ ಒಂದು ವಿವರಣಾ ಪಟ್ಟಿಯನ್ನೊಳಗೊಂಡಿರಬೇಕು. ವಿಷಯವು ಚರ್ಚೆಗೆ ತೆಗೆದುಕೊಳ್ಳುವಷ್ಟು ಪ್ರಾಮುಖ್ಯತೆಯನ್ನು ಹೊಂದಿರುವುದೇ ಎಂಬುದನ್ನು ಅಧ್ಯಕ್ಷರು ನಿರ್ಧರಿಸುತ್ತಾರೆ. ಕಛೇರಿಗೆ ಸೂಚನಾಪತ್ರಗಳು ಯಾವ ಅನುಕ್ರಮದಲ್ಲಿ ಸ್ವೀಕರಿಸಲಾಗಿದೆಯೋ ಅದೇ ಅನುಕ್ರಮದಲ್ಲಿ ತೆಗೆದುಕೊಳ್ಳಲಾಗುತ್ತದೆ. ಸಭೆಯಲ್ಲಿ ಔಪಚಾರಿಕವಾದ ಪ್ರಸ್ತಾಪವಾಗಲಿ ಅಥವಾ ಮತ ಚಲಾವಣೆಯಾಗಲಿ ಇರುವುದಿಲ್ಲ. ಸೂಚನಾಪತ್ರವನ್ನು ಕೊಟ್ಟಿರುವಂತಹ ಸದಸ್ಯರು ಸಂಕ್ಷಿಪ್ತ ಹೇಳಿಕೆಯನ್ನು ಕೊಡಬಹುದು ಮತ್ತು ಸಂಬಂಧಪಟ್ಟ ಮಂತ್ರಿಯವರು ಸಂಕ್ಷಿಪ್ತವಾಗಿ ಉತ್ತರ ನೀಡುತ್ತಾರೆ. ಇತರೆ ಯಾವುದೇ ಸದಸ್ಯರು ಅಧ್ಯಕ್ಷರ ಅನುಮತಿಯೊಂದಿಗೆ ವಾಸ್ತವ ವಿಷಯವನ್ನು ಮತ್ತಷ್ಟು ಸ್ಪಷ್ಟಗೊಳಿಸುವ ಉದ್ದೇಶದಿಂದ ಉಪ ಪ್ರಶ್ನೆ ಕೇಳಬಹುದು.

## 4. ಗಮನಸೆಳೆಯುವ ಸೂಚನೆ

(ನಿಯಮ 73)

ಸದಸ್ಯರು ಅಧ್ಯಕ್ಷರ ಪೂರ್ವಭಾವಿ ಅನುಮತಿಯೊಂದಿಗೆ ಸಾರ್ವಜನಿಕರ ಹಿತದೃಷ್ಟಿಯಿಂದ ಪ್ರಾಮುಖ್ಯವಾದ ಹಾಗೂ ಜರೂರಾದ ಯಾವುದೇ ವಿಷಯಕ್ಕೆ ಮಂತ್ರಿಗಳ ಗಮನ ಸೆಳೆಯಬಹುದು ಹಾಗೂ ಮಂತ್ರಿಗಳು ಸದನದಲ್ಲಿ ಈ ವಿಷಯಕ್ಕೆ ಸಂಕ್ಷಿಪ್ತವಾದ ಹೇಳಿಕೆಯನ್ನು ನೀಡಬಹುದು. ಸೂಚನಾಪತ್ರ ಶಾಖೆಯಲ್ಲಿ ದೊರೆಯುವ ಗೊತ್ತುಪಡಿಸಿದ ನಮೂನೆಯಲ್ಲಿ ಪ್ರತಿಯೊಂದು ಗಮನ ಸೆಳೆಯುವ ಸೂಚನಾ ಪತ್ರವನ್ನು ಪ್ರತ್ಯೇಕವಾಗಿ ಸಹಿ ಮಾಡಿ ಸಲ್ಲಿಸಬೇಕು. ಯಾವುದೇ ಸದಸ್ಯರು ಒಂದು ಉಪವೇಶನದಲ್ಲಿ ಅಂತಹ ಎರಡಕ್ಕಿಂತ ಹೆಚ್ಚು ಸೂಚನೆಗಳನ್ನು ನೀಡಬಾರದು. ಅಂತಹ ಹೇಳಿಕೆಯ ಮೇಲೆ ಆ ಕಾಲಕ್ಕೆ ಚರ್ಚೆ ಇರುವುದಿಲ್ಲ. ಆದರೆ ಕಾರ್ಯಕ್ರಮದ ಪಟ್ಟಿಯಲ್ಲಿ ತಿಳಿಸಿರುವಂತೆ 5 ಸದಸ್ಯರಿಗಿಂತ ಹೆಚ್ಚಿಲ್ಲದಂತೆ ವಿಷಯಕ್ಕೆ ಸಂಬಂಧಪಟ್ಟ ಪ್ರತಿಯೊಬ್ಬ ಸದಸ್ಯರು ಕಾರ್ಯಕ್ರಮದ ಪಟ್ಟಿಯ ಮೇರೆಗೆ ಅಧ್ಯಕ್ಷರ ಅನುಮತಿಯೊಂದಿಗೆ ವಿವರಣೆ ಕೇಳಬಹುದು. ದಿನದ ಉಪವೇಶನಕ್ಕೆಂದು ಬೆಳಿಗ್ಗೆ 10.00 ಘಂಟೆಯವರೆಗೆ ಬಂದ ಗಮನಸೆಳೆಯುವ ಸೂಚನೆಗಳನ್ನು ಅದೇ ದಿವಸ ಸ್ವೀಕರಿಸಲಾಗಿದೆ ಎಂದು ಪರಿಗಣಿಸಲಾಗುತ್ತದೆ ಹಾಗೂ ಸದರಿ ವಿಷಯದ ಮೇಲೆ ಅಂತಹ ಸೂಚನೆಗಳ ಪರಸ್ಪರ ಆದ್ಯತೆಗೆ ಬ್ಯಾಲೆಟ್ ನಡೆಸಲಾಗುತ್ತದೆ. ಬೆಳಿಗ್ಗೆ 10.00 ಘಂಟೆಯ ನಂತರ ಸ್ವೀಕರಿಸಿದ ಸೂಚನೆಗಳನ್ನು ಮುಂದಿನ ಉಪವೇಶನಕ್ಕಾಗಿ ನೀಡಲಾಗಿದೆ ಎಂದು ಪರಿಗಣಿಸಲಾಗುತ್ತದೆ. ಅಂಗೀಕರಿಸಲಾದ ಎಲ್ಲಾ ಸೂಚನಾ ಪತ್ರಗಳನ್ನು ಸಭಾಧ್ಯಕ್ಷರು ಅಂಗೀಕರಿಸದಿದ್ದಲ್ಲಿ ಅವುಗಳನ್ನು ಮಂಡಿಸಿದ ಎರಡನೇ ವಾರದ ಕೊನೆಯಲ್ಲಿ ವ್ಯರ್ಥವಾಗುತ್ತವೆ. ಈ ವಿಷಯದಲ್ಲಿ ಮಾನ್ಯ ಸದಸ್ಯರುಗಳಿಗೆ ಯಾವುದೇ ಮಾಹಿತಿ ನೀಡಲಾಗುವುದಿಲ್ಲ. ಆದಾಗ್ಯೂ ಸದಸ್ಯರು ಇಚ್ಛಿಸಿದಲ್ಲಿ ಅದೇ ವಿಷಯಕ್ಕೆ ಹೊಸದಾಗಿ ಸೂಚನಾ ಪತ್ರವನ್ನು ನೀಡಬಹುದು.

### 5. ನಿಯಮ 351 ರ ಮೇರೆಗೆ ಸೂಚನೆ

ಒಂದು ಕ್ರಿಯಾಲೋಪವಲ್ಲದಂತಹ ಯಾವ ವಿಷಯವನ್ನಾಗಲಿ ವಿಧಾನಸಭೆಯ ಗಮನಕ್ಕೆ ತರಬೇಕೆಂದು ಇಚ್ಛಿಸುವ ಸದಸ್ಯರು, ಕಾರಣಗಳನ್ನು ಸಂಕ್ಷಿಪ್ತವಾಗಿ ತಿಳಿಸಿ, ಲಿಖಿತ ಮೂಲಕವಾಗಿ ನಿಗದಿಪಡಿಸಿದ ನಮೂನೆಯಲ್ಲಿ ಕಾರ್ಯದರ್ಶಿಯವರಿಗೆ ಸೂಚನಾಪತ್ರವನ್ನು ಕೊಡಬೇಕು. ಅಧ್ಯಕ್ಷರು ಅನುಮತಿ ಕೊಟ್ಟ ಮೇಲೆ ಮಾತ್ರವೇ ಅವರು ಅದನ್ನು ಸೂಚಿಸುವುದಕ್ಕೆ ಮತ್ತು ಅಧ್ಯಕ್ಷರು ಗೊತ್ತುಮಾಡಬಹುದಾದ ದಿನ ಹಾಗೂ ಕಾಲದಲ್ಲಿ ಮಾತ್ರ ಅವರು ಪ್ರಸ್ತಾಪಿಸಲು ಅರ್ಹರಾಗುತ್ತಾರೆ.

351ನೇ ನಿಯಮದ ಮೇರೆಗೆ 3.00 ಘಂಟೆಯವರೆಗೆ ನೀಡಲಾದ ಸೂಚನಾ ಪತ್ರಗಳನ್ನು ಮುಂದಿನ ದಿನಕ್ಕೆ ತೆಗೆದುಕೊಳ್ಳಲಾಗುವುದು. 3.00 ಘಂಟೆಯನಂತರ ನೀಡಲಾದ ಸೂಚನಾಪತ್ರಗಳನ್ನು ತದನಂತರದ ದಿನಕ್ಕಾಗಿ ನೀಡಲಾದ ಸೂಚನಾಪತ್ರಗಳೆಂದು ಪರಿಗಣಿಸಲಾಗುವುದು. ಪ್ರತಿ ದಿವಸಕ್ಕೆ ನಿಯಮ 351ರ ಸೂಚನೆಗಳನ್ನು ಒಬ್ಬ ಸದಸ್ಯರ ಒಂದು ಸೂಚನೆಯಂತೆ ಒಟ್ಟು 10ಕ್ಕಿಂತ ಮೀರದಂತೆ ತೆಗೆದುಕೊಳ್ಳಲಾಗುವುದು ಹಾಗೂ ಮೊದಲು ಬಂದ ಸೂಚನೆಗಳಿಗೆ ಆದ್ಯತೆ ನೀಡಿ ಅವುಗಳನ್ನು ಪಟ್ಟಿ ಮಾಡಲಾಗುವುದು.

### 6. ಅರ್ಜಿಗಳು

ಕರ್ನಾಟಕ ವಿಧಾನಸಭೆಯ ನಡವಳಿಕೆಗಳ ನಿಯಮ 136 ರಿಂದ 145ನೇ ನಿಯಮಗಳ ಮೇರೆಗೆ ಮಾನ್ಯ ಸದಸ್ಯರು ಸಾರ್ವಜನಿಕ ಮಹತ್ವವುಳ್ಳ ವಿಷಯಗಳ ಬಗ್ಗೆ ಸದನಕ್ಕೆ ಆ ನಿಯಮಗಳಲ್ಲಿ ನಮೂದಿಸಿದ ವಿಧಾನವನ್ನು ಪಾಲಿಸುವ ಮೂಲಕ ಅರ್ಜಿಗಳನ್ನು ವಿಧಾನಸಭೆಗೆ ಸಲ್ಲಿಸಬಹುದಾಗಿದೆ.

#### 1. ಸದಸ್ಯರುಗಳ ಖಾಸಗಿ ಕಾರ್ಯಕಲಾಪ

ನಿಯಮ 30ರ ಮೇರೆಗೆ ಪ್ರತಿ ಗುರುವಾರ ಉಪವೇಶನದ ಕಡೆಯ ಎರಡೂವರೆ ಘಂಟೆಗಳನ್ನು ಸದಸ್ಯರುಗಳ ಖಾಸಗಿ ಕಾರ್ಯಕಲಾಪಗಳನ್ನು ವ್ಯವಹರಿಸಲು ಗೊತ್ತುಪಡಿಸಲಾಗುತ್ತದೆ.

ಪ್ರಸಕ್ತ ಅಧಿವೇಶನ ಕಾಲಾವಧಿಯಲ್ಲಿ ಸದಸ್ಯರುಗಳ ಖಾಸಗಿ ಕಾರ್ಯಕ್ರಮವನ್ನು ವ್ಯವಹರಿಸಲು ಈ ಕೆಳಕಂಡ ದಿನಗಳನ್ನು ಗೊತ್ತುಪಡಿಸಲಾಗಿದೆ.

ದಿನಾಂಕ: 3, 10 ಹಾಗೂ 17ನೇ ಮಾರ್ಚ್, 2011ರ ಗುರುವಾರದ ದಿನಗಳಂದು.

#### i) ಸದಸ್ಯರುಗಳ ಖಾಸಗಿ ವಿಧೇಯಕಗಳು

75(2)ನೇ ನಿಯಮದ ಮೇರೆಗೆ ವಿಧೇಯಕವನ್ನು ಮಂಡಿಸಲು ಅನುಮತಿ ಕೋರಿರುವ ಸೂಚನಾ ಅವಧಿಯ ಅಲ್ಪಕಾಲಾವಧಿ ಸೂಚನೆಯಲ್ಲಿ ಪ್ರಸ್ತಾವವನ್ನು ಮಂಡಿಸಲು ಅಧ್ಯಕ್ಷರು ಅನುಮತಿಸದ ಹೊರತು ಆ ಅವಧಿಯು 7 (ಏಳು) ಸ್ಪಷ್ಟ ದಿನಗಳಾಗಿರತಕ್ಕದ್ದು.

#### ii) ಖಾಸಗಿ ನಿರ್ಣಯಗಳು

ಖಾಸಗಿ ಕಾರ್ಯಕಲಾಪಗಳು ನಡೆಯುವ ದಿನಕ್ಕೆ ತಮ್ಮ ನಿರ್ಣಯ ಸೂಚನಾಪತ್ರಗಳನ್ನು ಮಾನ್ಯ ಸದಸ್ಯರು ಈ ಕೆಳಕಂಡ ದಿನಾಂಕಕ್ಕೆ ಮೀರದಂತೆ ಸಚಿವಾಲಯಕ್ಕೆ ತಲುಪಿಸಬಹುದು ಹಾಗೂ ನಿರ್ಣಯಗಳಿಗೆ ಸಂಬಂಧಿಸಿದಂತೆ ಈ ಕೆಳಕಂಡ ಪಟ್ಟಿಯಲ್ಲಿ ಸೂಚಿಸಿರುವ ದಿನಾಂಕದಂದು ಮಧ್ಯಾಹ್ನ ಮೂರು ಘಂಟೆಗೆ ವಿಧಾನ ಸಭೆಯ ಕಾರ್ಯದರ್ಶಿರವರ ಕೊಠಡಿ ಸಂಖ್ಯೆ: 121 ರಲ್ಲಿ (ಮೊದಲನೇ ಮಹಡಿ, ವಿಧಾನಸೌಧ) ಬ್ಯಾಲೆಟ್ ನಡೆಸಲಾಗುವುದು.

ಕ್ರಮ ಸಂ.	ಖಾಸಗಿ ಕಾರ್ಯಕಲಾಪಗಳಿಗೆ ಗೊತ್ತುಮಾಡಿದ ದಿನಾಂಕ	ಖಾಸಗಿ ಕಾರ್ಯಕಲಾಪಗಳಿಗೆ ನಿರ್ಣಯಗಳ ಸೂಚನಾಪತ್ರಗಳನ್ನು ಸಲ್ಲಿಕೆಸಲು ನಿಗದಿಪಡಿಸಿದ ಕೊನೆಯ ದಿನಾಂಕ	ನಿರ್ಣಯಗಳಿಗೆ ಅಧ್ಯತೆಯನ್ನು ನಿರ್ಧರಿಸಲು ಬ್ಯಾಲೆಟ್ ನಡೆಯುವ ದಿನಾಂಕ
1	03.03.2011 (ಗುರುವಾರ)	23.02.2011 (ಬುಧವಾರ)	28.02.2011 (ಸೋಮವಾರ)
2	10.03.2011 (ಗುರುವಾರ)	01.03.2011 (ಮಂಗಳವಾರ)	07.03.2011 (ಸೋಮವಾರ)
3	17.03.2011 (ಗುರುವಾರ)	09.03.2011 (ಬುಧವಾರ)	14.03.2011 (ಸೋಮವಾರ)

## 2. ಪ್ರಶ್ನೆಗಳಿಗೆ ಉತ್ತರಗಳ ಮುಂಗಡ ಪ್ರಕಟಣೆ

ಈ ಕೆಳಗೆ ಕಾಣಿಸಿದ ಸೂಚನೆಗಳನ್ನು ಮುಂಗಡವಾಗಿ ಪ್ರಕಟಿಸುವುದನ್ನು ನಿಷೇಧಗೊಳಿಸಿದ್ದು ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಹಾಗೂ ನಡವಳಿಕೆಯ ನಿಯಮಗಳ 55ನೇ ನಿಯಮದ ವಿಷಯದಲ್ಲಿ ಸದಸ್ಯರ ಗಮನ ಸೆಳೆಯಲಾಗಿದೆ. 55ನೇ ನಿಯಮದ ಪ್ರಕಾರ ಮಂತ್ರಿಗಳು ಸಭೆಯ ಮುಂದೆ ಒದಗಿಸಬೇಕೆಂದು ಉದ್ದೇಶಿಸಿರುವ ಪ್ರಶ್ನೆಗಳ ಉತ್ತರಗಳನ್ನು ಸಭೆಯಲ್ಲಿ ವಾಸ್ತವವಾಗಿ ಒದಗಿಸದ ಹೊರತು ಅಥವಾ ಸಭೆಯ ಮುಂದೆ ಇಡಲಾಗದ ಹೊರತು ಪ್ರಕಟಣೆಗೆ ಕಳುಹಿಸಕೂಡದು.

ಅನುಬಂಧ - 2ರಲ್ಲಿ ತಿಳಿಸಿದ ಸೂಚನೆಗಳನ್ನು ಪಾಲಿಸದೆ ಅಪೂರ್ಣಗೊಳಿಸಿದ ಸೂಚನಾ ಪತ್ರಗಳನ್ನು ನೀಡಿದಲ್ಲಿ ಅವುಗಳನ್ನು ಪರಿಗಣಿಸಲಾಗುವುದಿಲ್ಲ.

ಸಭೆಯಲ್ಲಿ ಈ ಪ್ರಶ್ನೆಗಳಿಗೆ ನೀಡಲಾದ ಉತ್ತರಗಳ ಆಧಾರದ ಮೇಲೆ ಸೂಕ್ತವಾದ ಉಪ ಪ್ರಶ್ನೆಗಳನ್ನು ಕೇಳಲು ಸಾಧ್ಯವಾಗುವಂತೆ ಸದಸ್ಯರ ನಿವೇದನೆಗಾಗಿ ದಿನದ ಪಟ್ಟಿಯಲ್ಲಿ ಸೇರಿಸಲಾದ ಚುಕ್ಕೆ ಗುರುತಿನ ಹಾಗೂ ಅಲ್ಪ ಕಾಲಾವಧಿಯ ಪ್ರಶ್ನೆಗಳ ಉತ್ತರಗಳನ್ನು ವಾಚನಾಲಯ ಹಾಗೂ ಪ್ರಶ್ನೆಗಳ ಶಾಖೆಯಲ್ಲಿ ಪ್ರಶ್ನೆಗಳ ಅವಧಿ ಪ್ರಾರಂಭವಾಗುವುದಕ್ಕೆ ಅರ್ಧ ಘಂಟೆ ಮೊದಲೇ ಇಡಲಾಗುವುದು. ನಿಯಮಗಳ ಮೇರೆಗೆ ದಿನದ ಪಟ್ಟಿಯಲ್ಲಿ ಸೇರಿಸಲಾದ ಮುದ್ರಿತ ಪ್ರಶ್ನೆಗಳ ಪಟ್ಟಿಗಳನ್ನು ಮಾತ್ರ ಸದಸ್ಯರಿಗೆ ಒದಗಿಸಲಾಗುವುದು.

ಎಸ್.ಬಿ. ಪಾಟೀಲ್,  
ಕಾರ್ಯದರ್ಶಿ,  
ಕರ್ನಾಟಕ ವಿಧಾನ ಸಭೆ.

ವಿಧಾನಸಭೆಯ ಎಲ್ಲಾ ಮಾನ್ಯ ಸದಸ್ಯರುಗಳಿಗೆ.

### ಅನುಬಂಧ-I

ವಿಧಾನ ಸಭೆಯ ಮಾನ್ಯ ಸದಸ್ಯರುಗಳು ಸೂಚನಾ ಪತ್ರಗಳನ್ನು ನೀಡುವಾಗ ಈ ಕೆಳಕಂಡ ಷರತ್ತುಗಳಿಗೆ ಒಳಪಟ್ಟು ಪ್ರಶ್ನೆಗಳನ್ನು ನೀಡುವಂತೆ ಕೋರಲಾಗಿದೆ :

#### (ನಿಯಮ 47)

1. ಆ ಪ್ರಶ್ನೆಯ ಒಂದೇ ವಿಚಾರಕ್ಕೆ ಸಂಬಂಧಪಟ್ಟಿರತಕ್ಕದ್ದು;
2. ಅದು ಮಾಹಿತಿಯನ್ನು ಪಡೆದು ಕೊಳ್ಳುವುದಕ್ಕಾಗಿ ಕೇವಲ ಒಂದು ಕೋರಿಕೆಯ ರೂಪದಲ್ಲಿರತಕ್ಕದ್ದು;
3. ಅದು ಸಂದಿಗ್ಧವಾಗಿಯಾಗಲಿ ಅಥವಾ ಅರ್ಥವಾಗದಂತೆಯಾಗಲಿ ಇರಕೂಡದು;
4. ಪ್ರಶ್ನೆಯನ್ನು ಅರ್ಥವಾಗುವಂತೆ ಮಾಡುವುದಕ್ಕೆ ಅವಶ್ಯಕವಾಗಿಲ್ಲದ ಯಾವ ಹೆಸರಾಗಲಿ ಅಥವಾ ಹೇಳಿಕೆಯಾಗಲಿ ದರಲ್ಲಿರತಕ್ಕದ್ದಲ್ಲ;
5. ಅದು, ಒಂದು ಹೇಳಿಕೆಯನ್ನು ಒಳಗೊಂಡಿದ್ದಲ್ಲಿ, ಆ ಹೇಳಿಕೆಯ ಸತ್ಯತೆಯ ಬಗ್ಗೆ ಸದಸ್ಯರು ತಾವೇ ಜವಾಬ್ದಾರಾಗಿರತಕ್ಕದ್ದು;
6. ಅದು, ಚರ್ಚೆಗಳನ್ನು ಅನುಮಾನಿತ ನಿರ್ಧಾರಗಳನ್ನು, ಅಣಕದ ಮಾತುಗಳನ್ನು, ದೋಷಾರೋಪಣೆಗಳನ್ನು ಶ್ಲಾಘನೆ, ವಿಶೇಷಣಗಳನ್ನು ಅಥವಾ ಅಪಮಾನ ಹಾನಿಕರ ಹೇಳಿಕೆಗಳನ್ನು ಒಳಗೊಂಡಿರತಕ್ಕದ್ದಲ್ಲ;
7. ಅದರಲ್ಲಿ ಯಾವುದಾದರೂ ಒಂದು ವಿಚಾರದ ಮೇಲೆ ಅಭಿಪ್ರಾಯವನ್ನು ವ್ಯಕ್ತಪಡಿಸಬೇಕೆಂದಾಗಲಿ ಅಥವಾ ಒಂದು ಜಟಿಲವಾದ ಕಾನೂನು ಸಂಬಂಧದ ವಿಚಾರಕ್ಕೆ ಅಥವಾ ಕಾಲ್ಪನಿಕ ವಿಚಾರಕ್ಕೆ ಪರಿಹಾರ ತಿಳಿಸಬೇಕೆಂದಾಗಲಿ ಕೇಳತಕ್ಕದ್ದಲ್ಲ;
8. ಅದರಲ್ಲಿ ಯಾವನಾದರೂ ವ್ಯಕ್ತಿಯ ಸರ್ಕಾರಿ ಕೆಲಸಕ್ಕೆ ಅಥವಾ ಅವನ ಸಾರ್ವಜನಿಕ ಕಾರ್ಯಗಳಿಗೆ ಸಂಬಂಧಿಸುವಷ್ಟರ ಮಟ್ಟಿಗೆ ಹೊರತು ಅವನ ನಡತೆಯ ವಿಚಾರದಲ್ಲಾಗಲಿ ಅಥವಾ ಶಿಲ್ಪ ಸ್ತಂಭಾವಳಿ ವಿಚಾರದಲ್ಲಾಗಲಿ ಪ್ರಶ್ನೆಯನ್ನು ಕೇಳತಕ್ಕದ್ದಲ್ಲ;
9. ಅದು, ಸಾಮಾನ್ಯವಾಗಿ ನೂರೈವತ್ತು ಪದಗಳನ್ನು ಮೀರತಕ್ಕದ್ದಲ್ಲ;
10. ಸರ್ಕಾರಕ್ಕೆ ಸಂಬಂಧಪಡದ ಯಾವುದಾದರೂ ವಿಷಯದಲ್ಲಿ ಪ್ರಶ್ನೆಯನ್ನು ಕೇಳತಕ್ಕದ್ದಲ್ಲ;
11. ಯಾವ ಸಮಿತಿಯ ವರದಿಯನ್ನು ಸದನದ ಮುಂದೆ ಮಂಡಿಸಿಲ್ಲವೋ ಅಂಥ ದೋಷಣೆಯು ದ್ವನಿತಗೊಳ್ಳುವಂತಿರತಕ್ಕದ್ದಲ್ಲ;
12. ಅದು, ವ್ಯಕ್ತಿ ಸಂಬಂಧವಾದ ದೋಷಣೆಯನ್ನು ಮಾಡಕೂಡದು ಅಥವಾ ಅಂತ ದೋಷಣೆಯು ದ್ವನಿತಗೊಳ್ಳುವಂತಿರತಕ್ಕದ್ದಲ್ಲ;
13. ಒಂದು ಪ್ರಶ್ನೆಗೆ ಕೊಡುವ ಉತ್ತರದ ಮಿತಿಗೆ ಒಳಪಡಿಸಲಾಗದೆ ಇರುವಂಥ ಬೃಹತ್ ಕಾರ್ಯನೀತಿಗೆ ಸಂಬಂಧಪಟ್ಟ ವಿಚಾರಣೆಗಳನ್ನು ಕುರಿತು ಪ್ರಶ್ನಿಸತಕ್ಕದ್ದಲ್ಲ;
14. ಮೊದಲೇ ಉತ್ತರ ಕೊಟ್ಟಿರುವ ಪ್ರಶ್ನೆಗಳಲ್ಲಿ ಅಥವಾ ಯಾವ ಪ್ರಶ್ನೆಗಳಿಗೆ ಉತ್ತರವನ್ನು ನಿರಕಾರಿಸಲಾಗಿದೆಯೋ ಅಂಥ ಪ್ರಶ್ನೆಗಳಲ್ಲಿ ಆಡಕವಾಗಿರುವ ಅಂಶಗಳನ್ನೇ ಕುರಿತು ಆ ಪ್ರಶ್ನೆಯನ್ನು ಪುನಃ ಕೇಳತಕ್ಕದ್ದಲ್ಲ;
15. ಅದರಲ್ಲಿ ಕ್ಷುಲಕ ವಿಷಯಗಳ ಬಗ್ಗೆ ವಿವರಗಳನ್ನು ಕೇಳತಕ್ಕದ್ದಲ್ಲ;
16. ಅದರಲ್ಲಿ ಸಾಮಾನ್ಯವಾಗಿ ಕಳೆದ ಹೋದ ವಿಚಾರವನ್ನು ಕುರಿತು ಯಾವ ವಿವರಣೆಗಳನ್ನು ಕೇಳತಕ್ಕದ್ದಲ್ಲ;
17. ಅದರಲ್ಲಿ ಸುಲಭವಾಗಿ ದೊರೆಯುವ ಕಾಗದ ಪತ್ರಗಳಲ್ಲಿ ಅಥವಾ ಸಾಮಾನ್ಯ ಉಲ್ಲೇಖ ಗ್ರಂಥಗಳಲ್ಲಿ ನಮೂದಿಸಿರುವ ವಿವರಗಳನ್ನು ಕೇಳತಕ್ಕದ್ದಲ್ಲ;
18. ಅದರಲ್ಲಿ ರಾಜ್ಯ ಸರ್ಕಾರಕ್ಕೆ ಮುಖ್ಯವಾಗಿ ಜವಾಬ್ದಾರಿಯಾಗಿಲ್ಲದ ಸಮಸ್ಯೆಗಳ ಅಥವಾ ವ್ಯಕ್ತಿಗಳ ನಿಯಂತ್ರಣಕ್ಕೊಳಪಟ್ಟಿರುವ ವಿಷಯಗಳನ್ನು ಕುರಿತು ಪ್ರಶ್ನಿಸತಕ್ಕದ್ದಲ್ಲ;
19. ಅದರಲ್ಲಿ, ಭಾರತದ ಯಾವುದಾದರೂ ಭಾಗದಲ್ಲಿ ಅಧಿಕಾರ ವ್ಯಾಪ್ತಿಯುಳ್ಳ ಒಂದು ನ್ಯಾಯಾಲಯದವರು ವಿಚಾರಣೆ ನಡೆಸುತ್ತಿರುವ ಮಾಹಿತಿ ಪಡೆದುಕೊಳ್ಳುವುದಕ್ಕಾಗಿ ಪ್ರಶ್ನಿಸತಕ್ಕದ್ದಲ್ಲ;
20. ಅದರಲ್ಲಿ ಮಂತ್ರಿ ಮಂಡಲದಲ್ಲಿ ನಡೆಯುವ ಚರ್ಚೆಗಳು ಅಥವಾ ಯಾವ ವಿಷಯದ ಸಂಬಂಧದಲ್ಲಿ ಮಾಹಿತಿಯನ್ನು ಬಹಿರಂಗಗೊಳಿಸಿಕೊಡಬೇಕೆಂಬುದಾಗಿ ಸಂವಿಧಾನಾತ್ಮಕ, ಶಾಸನಾತ್ಮಕ ಅಥವಾ ಸಾಂಪ್ರದಾಯಿಕವಾದ ಹೊಣೆಗಾರಿಕೆ ಇರುವುದೋ ಅಂಥ ವಿಷಯದ ಸಂಬಂಧದಲ್ಲಿ ರಾಜ್ಯಪಾಲರಿಗೆ ನೀಡಿರುವ ಸಲಹೆಗಳ ಬಗ್ಗೆ ಮಾಹಿತಿಯನ್ನು ಕೇಳತಕ್ಕದ್ದಲ್ಲ;
21. ಅದರಲ್ಲಿ ನ್ಯಾಯಿಕ ಅಥವಾ ಅರೆನ್ಯಾಯಿಕ ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಯಾವುದೇ ಶಾಸನಬದ್ಧ ನ್ಯಾಯಾಧಿಕರಣ ಅಥವಾ ಶಾಸನಬದ್ಧ ಅಧಿಕಾರ ವರ್ಗದವರ ಮುಂದೆ ಅಥವಾ ಯಾವುದೇ ವಿಷಯದ ವಿಚಾರಣೆ ಅಥವಾ ತನಿಖೆ ನಡೆಸಲು ನೇಮಕಗೊಂಡ ಯಾವುದೇ ಆಯೋಗ ಅಥವಾ ವಿಚಾರಣಾ ನ್ಯಾಯಾಲಯದ ಮುಂದೆ ಇತ್ಯರ್ಥವಾಗದೆ ಉಳಿದಿರುವ ವಿಷಯಗಳ ಬಗ್ಗೆ ಸಾಮಾನ್ಯವಾಗಿ ಪ್ರಶ್ನಿಸತಕ್ಕದ್ದಲ್ಲ ಆದರೆ, ನ್ಯಾಯಾಧಿಕರಣ ಅಥವಾ ಸಮಿತಿ ಅಥವಾ ವಿಚಾರಣಾ ನ್ಯಾಯಾಲಯವು ಆ ವಿಷಯವನ್ನು ಪರಿಶೀಲಿಸುವುದಕ್ಕೆ ಬಾಧಕವುಂಟಾಗುವ ಸಂಭವಿಲ್ಲದಿರುವ ಪಕ್ಷದಲ್ಲಿ, ಕಾರ್ಯವಿಧಾನ ಅಥವಾ ವಿಚಾರಣೆ ಹಂತಕ್ಕೆ ಸಂಬಂಧಿಸಿದ ವಿಷಯಗಳನ್ನು ಉಲ್ಲೇಖಿಸಬಹುದು;
22. ಅದರಲ್ಲಿ, ಅತಿ ಜರೂರು ಪ್ರಮುಖತೆಯುಳ್ಳ ವಿಷಯದ ಸಂಬಂಧದಲ್ಲಿ ಸರ್ಕಾರದ ಉದ್ದೇಶಗಳ ಬಗ್ಗೆ ಸ್ಪಷ್ಟೀಕರಣವನ್ನು ಕೇಳಬಹುದು. ಆದರೆ, ಒಟ್ಟಿನಲ್ಲಿ ಪ್ರಶ್ನೆಯನ್ನು ಕೇಳುವ ಸದಸ್ಯರು ತಮ್ಮ ಪ್ರಶ್ನೆಯಲ್ಲಿ ಕೇಳಿದ ವಿಷಯಕ್ಕೆ ಕೈಗೊಂಡ ಯಾವುದೇ ನಿರ್ದಿಷ್ಟ ಕ್ರಮದ ಬಗ್ಗೆ ಅದು ಸಲಹೆ ಆಗಿರಬಾರದು;

\* \* \* \* \*

## ಅನುಬಂಧ -2

### ವಿಧಾನ ಸಭೆಯ ಎಲ್ಲಾ ಮಾನ್ಯ ಸದಸ್ಯರುಗಳ ಮಾಹಿತಿಗಾಗಿ:-

ಈ ಕೆಳಗೆ ನಮೂದಿಸಲಾಗಿರುವ ಸೂಚನೆಗಳನ್ನು ಪಾಲಿಸದೆ ಅಪೂರ್ಣಗೊಳಿಸಿದ ಪ್ರಶ್ನೆಗಳ ಗಮನಸೆಳೆಯುವ / ನಿಯಮ 351ರ ಸೂಚನೆಗಳನ್ನು ಸಲ್ಲಿಸಿದಲ್ಲಿ ಪರಿಗಣಿಸಲಾಗುವುದಿಲ್ಲ.

- 1) ಸೂಚನೆಯಲ್ಲಿ ಸಹಿ ಮಾಡದಿರುವುದು.
- 2) ಸಂಕ್ಷಿಪ್ತ ವಿಷಯ ಬರೆಯದಿರುವುದು.
- 3) ಸೂಚನಾ ಪತ್ರದ ದಿನಾಂಕ ನಮೂದಿಸದಿರುವುದು.
- 4) ಉತ್ತರ ನೀಡಬೇಕಾದ ದಿನಾಂಕ ತಿಳಿಸದಿರುವುದು.
- 5) ಪ್ರಶ್ನೆಗೆ ಆದ್ಯತೆ ಸಂಖ್ಯೆಯನ್ನು ನೀಡದಿರುವುದು.
- 6) ಸಮೂಹ ಗುರುತುಪಡಿಸದಿರುವುದು.
- 7) ಪ್ರಶ್ನೆ/ಸೂಚನೆಗೆ ಉತ್ತರ ನೀಡಲಿರುವ ಮಂತ್ರಿಗಳ ಖಾತೆ ನಮೂದಿಸದಿರುವುದು.
- 8) ಪ್ರಶ್ನೆಯನ್ನು ಓದಲು ಸ್ಪಷ್ಟವಾಗಿ ಅರ್ಥವಾಗುವಂತೆ ಬರೆಯದಿರುವುದು.
- 9) ಪ್ರಶ್ನೆಯನ್ನು ಬೆರಳಚ್ಚು ಮಾಡಿ ಸಲ್ಲಿಸದಿರುವುದು.
- 10) ಪ್ರಶ್ನೆಯು ಒಂದೇ ಇಲಾಖೆಗೆ ಸಂಬಂಧಿಸಿದ್ದರೂ ಎರಡು ಅಥವಾ ಹೆಚ್ಚು ವಿಷಯಗಳಿಗೆ ಸಂಬಂಧಿಸಿರುವುದು.
- 11) ಒಂದೇ ಸೂಚನೆಯಲ್ಲಿ ಎರಡು ಇಲಾಖೆಗಳಿಗೆ ಸಂಬಂಧಿಸಿದ ಪ್ರಶ್ನೆ ನೀಡಿರುವುದು.
- 12) ಮೂರು ವರ್ಷಗಳ ಮೇಲ್ಪಟ್ಟು ಮಾಹಿತಿ ಕೇಳಲಾಗಿರುವುದು.
- 13) ಸೂಚನೆ ನೀಡಲು ಸಮಯಾವಕಾಶ ಮುಕ್ತಾಯವಾಗಿರುವುದು.
- 14) ಹೆಚ್ಚುವರಿ ಸೂಚನೆಗಳನ್ನು ನೀಡಿದ ಕಾರಣ ಹಿಂತಿರುಗಿಸಿರುವುದು.
- 15) ವಿಷಯವು ಸ್ಪಷ್ಟವಾಗಿಲ್ಲದಿರುವುದು.
- 16) ಮತಕ್ಷೇತ್ರ ನಮೂದಿಸದಿರುವುದು.

ವಿ.ಸೂ. ವಿಧಾನ ಸಭೆಯ ಪ್ರಶ್ನೆಗಳ ಲಘು ಪ್ರಕಟಣೆಯ ಎಲ್ಲಾ ಮಾಹಿತಿಗಳು ಅಂತರ್ಜಾಲದಲ್ಲಿ ಲಭ್ಯವಿರುತ್ತದೆ. ಅದರ ವಿಳಾಸ: [www.kla.kar.nic.in/lob.htm](http://www.kla.kar.nic.in/lob.htm)

\*\*\*\*\*